



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಬಿಶೇಷ ರಾಜ್ಯ ಪತ್ರಿಕೆ

ಭಾಗ- ೩ Part- III	ಬೆಂಗಳೂರು, ಶುಕ್ರವಾರ, ೦೬, ಜೂನ್, ೨೦೨೫(ಜ್ಯೇಷ್ಠ, ೧೬, ಶಕವರ್ಷ, ೧೯೪೭) BENGALURU, FRIDAY, 06, JUNE, 2025(JYAISTHA, 16, SHAKAVARSHA, 1947)	ನಂ.೩೪೪ No. 344
---------------------	---	-------------------

ನೋಂದಣಿ ಮತ್ತು ಮುದ್ರಾಂಕ ಇಲಾಖೆ
ಹೊಸ ಸೇರ್ಪಡೆಗಳ ಅಧಿಸೂಚನೆ

ಸಂಖ್ಯೆ:ನೋ&ಮು/ಸಿವಿಸಿ/99/2023-24, ಬೆಂಗಳೂರು, ದಿನಾಂಕ:06.06.2025

ವಿಷಯ: 2023-24 ನೇ ಸಾಲಿನ ಶಿವಾಜಿನಗರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ
ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ಹೊಸ ಸೇರ್ಪಡೆ)ಕುರಿತು.

- ಉಲ್ಲೇಖ:1. ಅಧಿಸೂಚನೆ ಸಂಖ್ಯೆ: ನೋ&ಮು/ಸಿವಿಸಿ /99/2023-24, ಬೆಂಗಳೂರು, ದಿನಾಂಕ:27.09.2023.
2. ದಿನಾಂಕ:17.03.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.
3. ದಿನಾಂಕ:28.05.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

2023-24 ನೇ ಸಾಲಿನಲ್ಲಿ ದಿನಾಂಕ:30.09.2023 ರಂದು ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಅಧಿಕೃತವಾಗಿ ಪ್ರಕಟವಾದ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಗೆ ಸ್ಥಿರಾಸ್ತಿಗಳ ಹೊಸ ಸೇರ್ಪಡೆಗಳ ಪ್ರಾಥಮಿಕ ಅಧಿಸೂಚನೆಯನ್ನು ಉಲ್ಲೇಖ (2) ರ ಕರ್ನಾಟಕ ಮುದ್ರಾಂಕ ಕಾಯ್ದೆ, 1957 ಕಲಂ 45(B) ರಡಿ ಸ್ಥಾಪಿತವಾದ ಸಿವಿಸಿ ಹಾಗೂ ಕರ್ನಾಟಕ ಮುದ್ರಾಂಕ (ಸಿವಿಸಿ 2003) ಸಭೆಯ ನಡಾವಳಿಯನ್ವಯ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಭಾಗ-III ರಲ್ಲಿ ದಿನಾಂಕ:21.03.2025 ರಂದು ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಆಕ್ಷೇಪಣೆ / ಸಲಹೆ / ಸೂಚನೆಗಳನ್ನು ಸಲ್ಲಿಸುವಂತೆ ಪ್ರಕಟಿಸಲಾಗಿತ್ತು. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದಿಂದ, ಉಲ್ಲೇಖ (3) ರ ದಿನಾಂಕ:28.05.2025 ರಂದು ನಡೆದ ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯಲ್ಲಿ ಸರ್ವಾನುಮತ ತೀರ್ಮಾನದನ್ವಯ ಪ್ರಸ್ತುತ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ, ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ಬಿದರಹಳ್ಳಿ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
ಕ್ರ. ಸಂ	ಹೋಬಳಿ/ಗ್ರಾಮ/ಪ್ರದೇಶ/ರಸ್ತೆ/ಖಾತಾ/ ಪಿಐಡಿ/ಸ.ನಂ	Hobli/village/Region/Road/Khata/PID/Sy No.	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ ವಿಲ್ಲಾ/ರೋಡ್ ಹೌಸ್‌ಗಳ ನಿವೇಶನ ದರ	ಸ್ಥಳೀಯ /ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್/ ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಸೂಪರ್ ಬಿಲ್ಡ್‌ಫ್ ಏರಿಯಾಗೆ ರೂ.ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
1	2	3	4	5	6	7
1	ಆಧ್ಯಾ ಹೈಟ್ಸ್ ವಸತಿ ಸಮುಚ್ಚಯ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಬೊಮ್ಮನಹಳ್ಳಿ ಗ್ರಾಮದ ಸ.ನಂ:130/2ಬಿ	AADYA HEIGHTS Residential Apartment Bangalore Urban District, Bangalore East Taluk, Bidarahalli Village, Bommenahalli Village Sy No.130/2B			53,500	

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀ.ಜೆ.ವಿ.ಯಶೋಧರ
ಸದಸ್ಯ ಕಾರ್ಯದರ್ಶಿಗಳು,
ಕೇಂದ್ರ ಮೌಲ್ಯ ಮಾಪನ ಸಮಿತಿ
ಬೆಂಗಳೂರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆ

ಹೊಸ ಸೇರ್ಪಡೆಗಳ ಅಧಿಸೂಚನೆ

ಸಂಖ್ಯೆ:ನೋ&ಮು/ಸಿವಿಸಿ/99/2023-24, ಬೆಂಗಳೂರು, ದಿನಾಂಕ:06.06.2025

ವಿಷಯ: 2023-24 ನೇ ಸಾಲಿನ ಜಯನಗರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ಹೊಸ ಸೇರ್ಪಡೆ)ಕುರಿತು.

ಉಲ್ಲೇಖ:1. ಅಧಿಸೂಚನೆ ಸಂಖ್ಯೆ: ನೋ&ಮು/ಸಿವಿಸಿ /99/2023-24, ಬೆಂಗಳೂರು, ದಿನಾಂಕ:27.09.2023.

2. ದಿನಾಂಕ:17.03.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

3. ದಿನಾಂಕ:28.05.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

2023-24 ನೇ ಸಾಲಿನಲ್ಲಿ ದಿನಾಂಕ:30.09.2023 ರಂದು ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಅಧಿಕೃತವಾಗಿ ಪ್ರಕಟವಾದ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಗೆ ಸ್ಥಿರಾಸ್ತಿಗಳ ಹೊಸ ಸೇರ್ಪಡೆಗಳ ಪ್ರಾಥಮಿಕ ಅಧಿಸೂಚನೆಯನ್ನು ಉಲ್ಲೇಖ (2) ರ ಕರ್ನಾಟಕ ಮುದ್ರಾಂಕ ಕಾಯ್ದೆ, 1957 ಕಲಂ 45(B) ರಡಿ ಸ್ಥಾಪಿತವಾದ ಸಿವಿಸಿ ಹಾಗೂ ಕರ್ನಾಟಕ ಮುದ್ರಾಂಕ (ಸಿವಿಸಿ 2003) ಸಭೆಯ ನಡಾವಳಿಯನ್ವಯ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಭಾಗ-III ರಲ್ಲಿ ದಿನಾಂಕ:21.03.2025 ರಂದು ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಆಕ್ಷೇಪಣೆ / ಸಲಹೆ / ಸೂಚನೆಗಳನ್ನು ಸಲ್ಲಿಸುವಂತೆ ಪ್ರಕಟಿಸಲಾಗಿತ್ತು. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದಿಂದ, ಉಲ್ಲೇಖ (3) ರ ದಿನಾಂಕ:28.05.2025 ರಂದು ನಡೆದ ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯಲ್ಲಿ ಸರ್ವಾನುಮತ ತೀರ್ಮಾನದನ್ವಯ ಪ್ರಸ್ತುತ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ, ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025.						
ಬೇಗೂರು ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
ಕ್ರ. ಸಂ	ಹೋಬಳಿ/ಗ್ರಾಮ/ಪ್ರದೇಶ/ರಸ್ತೆ/ಖಾತಾ/ ಪಿಐಡಿ/ಸ.ನಂ	Hobli/village/Region/Road/Khata/PID/Sy No.	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ ವಿಲ್ಲಾ/ರೋಡ್ ಹೌಸ್‌ಗಳ ನಿವೇಶನದರ	ಸ್ಥಳೀಯ /ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ / ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಸೂಪರ್ ಬಿಲ್ಡ್‌ಫ್ ಏರಿಯಾಗೆ ರೂ.ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
1	2	3	4	5	6	7
1	ನಂದಿ ಮೆರಕಿ ವಸತಿ ಸಮುಚ್ಚಯ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಕಮ್ಮನಹಳ್ಳಿ ಗ್ರಾಮದ ಸ.ನಂ.138 (ಹಳೆ ಸ.ನಂ.20/2), 148 (ಸ.ನಂ.20/5) ಮತ್ತು 149 (ಹಳೆ ಸ.ನಂ.20/1)	NANDI MERAKI Residential Apartment Bangalore Urban District Bangalore South Taluk, Beguru Hobli, Kammanahalli Village Sy No.138 (Old No.20/2), 148 (Old No.20/5) & 149 (Old No.20/1)			49,500	

2	<p>ಕಿಯ ಸ್ಪ್ರಿಂಗ್ ವಸತಿ ಸಮುಚ್ಚಯ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಅರಕೆರೆ ಗ್ರಾಮದ ಸ.ನಂ.85/1 ಮತ್ತು 85/2</p>	<p>KEYA SPRING Residential Apartment Bangalore Urban District Bangalore South Taluk, Beguru Hobli, Arakere Village Sy No.85/1 & 85/2</p>			53,000	
3	<p>ಸಿ.ಆರ್.ಸೆರೆನಿಟಿ ವಸತಿ ಸಮುಚ್ಚಯ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಬೇಗೂರು ಗ್ರಾಮದ ಸ.ನಂ.324</p>	<p>C.R.SERENITY Residential Apartment Bangalore Urban District Bangalore South Taluk, Beguru Hobli, Beguru Village Sy No.324</p>			52,000	
4	<p>ಶಾಪಿಂಗ್ ಆರ್ಕೇಡ್ & ಮಲ್ಟಿಪ್ಲೆಕ್ಸ್ ವಾಣಿಜ್ಯ ಸಂಕೀರ್ಣ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಬಿಲಕಾಹಳ್ಳಿ ಗ್ರಾಮದ ಸ.ನಂ.172/1 ಹಾಗೂ ಎನ್.ಎಸ್.ಪಾಳ್ಯ ಗ್ರಾಮದ ಸ.ನಂ.75</p>	<p>Shopping Arcade & Multiplex Building Commercial Complex Bangalore Urban District Bangalore South Taluk, Beguru Hobli, Bilekahalli Village Sy No.172/1 & N.S.Palya Village Sy No.75</p>			2,09,000	

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ಜಿ.ಪಿ.ನಗರ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
1	<p>ಅಮಿತಾ ವಿಸ್ ಡಮ್ ವಸತಿ ಸಮುಚ್ಚಯ</p> <p>ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ-2 ಹೋಬಳಿ, ಗುಳಿಕಮಲೆ ಗ್ರಾಮದ ಸ.ನಂ.110</p>	<p>AMITHA WISDOM HOMES Residential Apartment</p> <p>Bangalore Urban District Bangalore South Taluk, Uttarahalli-2 Hobli, Gulikamale Village Sy No.110</p>			72,500	
ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ರಾಜರಾಜೇಶ್ವರಿ ನಗರ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
1	<p>ಫ್ಯಾರಡೈಸ್ ಆನ್ ಅರ್ತ್ ವಸತಿ ಬಡಾವಣೆ</p> <p>ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಗಂಗಸಂದ್ರ ಗ್ರಾಮದ ಸ.ನಂ:35</p>	<p>PARADISE ON EARTH Residential Layout</p> <p>Bangalore Urban District Bangalore South Taluk, Kengeri Hobli, Gangasandra Village Sy No.35</p>			61,000	

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ಬೊಮ್ಮನಹಳ್ಳಿ ನಗರ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
1	ಬೆಲ್ಲಾ ವಿಸ್ತಾಸ್ ವಸತಿ ವಿಲ್ಲಾ ಸಮುಚ್ಚಯ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಹುಳಿಮಾವು ಗ್ರಾಮದ ಸ.ನಂ.73 (ಹಳೆಯ) ಹೊಸ ನಂ.94(P), 95(P), 96(P) ಮತ್ತು 97(P)	BELLA VISTAS Residential VILLA Apartment Bangalore Urban District Bangalore South Taluk, Beguru Hobli, Hulimavu Village Sy No. 94(P) (Old Sy No.73), 95(P), 96(P) & 97(P)		39,000		
ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ಕೆಂಗೇರಿ ನಗರ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
1	ಪಿನಕಿ ಪ್ಯಾರಡೀಸ್ ವಸತಿ ಸಮುಚ್ಚಯ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕೆಂಗೇರಿ ಗ್ರಾಮದ ಸ.ನಂ.207/1	PINAKI PARADISE Residential Apartment Bangalore Urban District Bangalore South Taluk, Kengeri Hobli, Kengeri Village Sy No.207/1		46,000		

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀ.ಜಿ.ವಿ.ಯಶೋಧರ
ಸದಸ್ಯ ಕಾರ್ಯದರ್ಶಿಗಳು,
ಕೇಂದ್ರ ಮೌಲ್ಯ ಮಾಪನ ಸಮಿತಿ
ಬೆಂಗಳೂರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆ

ಹೊಸ ಸೇರ್ಪಡೆಗಳ ಅಧಿಸೂಚನೆ

ಸಂಖ್ಯೆ:ನೋ&ಮು/ಸಿವಿಸಿ/99/2023-24, ಬೆಂಗಳೂರು, ದಿನಾಂಕ:06.06.2025

ವಿಷಯ: 2023-24 ನೇ ಸಾಲಿನ ಬಸವನಗುಡಿ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ಹೊಸ ಸೇರ್ಪಡೆ)ಕುರಿತು.

ಉಲ್ಲೇಖ:1. ಅಧಿಸೂಚನೆ ಸಂಖ್ಯೆ: ನೋ&ಮು/ಸಿವಿಸಿ /99/2023-24, ಬೆಂಗಳೂರು, ದಿನಾಂಕ:27.09.2023.

2. ದಿನಾಂಕ:17.03.2025ರಂದು ನಡೆದ ಸಿವಿಸಿ ಸಭಾ ನಡಾವಳಿ.

3. ದಿನಾಂಕ:28.05.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

2023-24 ನೇ ಸಾಲಿನಲ್ಲಿ ದಿನಾಂಕ:30.09.2023 ರಂದು ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಅಧಿಕೃತವಾಗಿ ಪ್ರಕಟವಾದ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಗೆ ಸ್ಥಿರಾಸ್ತಿಗಳ ಹೊಸ ಸೇರ್ಪಡೆಗಳ ಪ್ರಾಥಮಿಕ ಅಧಿಸೂಚನೆಯನ್ನು ಉಲ್ಲೇಖ (2) ರ ಕರ್ನಾಟಕ ಮುದ್ರಾಂಕ ಕಾಯ್ದೆ, 1957 ಕಲಂ 45(B) ರಡಿ ಸ್ಥಾಪಿತವಾದ ಸಿವಿಸಿ ಹಾಗೂ ಕರ್ನಾಟಕ ಮುದ್ರಾಂಕ (ಸಿವಿಸಿ 2003) ಸಭೆಯ ನಡಾವಳಿಯನ್ವಯ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಭಾಗ-III ರಲ್ಲಿ ದಿನಾಂಕ:21.03.2025 ರಂದು ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಆಕ್ಷೇಪಣೆ / ಸಲಹೆ / ಸೂಚನೆಗಳನ್ನು ಸಲ್ಲಿಸುವಂತೆ ಪ್ರಕಟಿಸಲಾಗಿತ್ತು. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದಿಂದ, ಉಲ್ಲೇಖ (3) ರ ದಿನಾಂಕ:28.05.2025 ರಂದು ನಡೆದ ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯಲ್ಲಿ ಸರ್ವಾನುಮತ ತೀರ್ಮಾನದನ್ವಯ ಪ್ರಸ್ತುತ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ, ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ಬನಶಂಕರಿ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
ಕ್ರ. ಸಂ	ಹೋಬಳಿ/ಗ್ರಾಮ/ಪ್ರದೇಶ/ ರಸ್ತೆ/ಖಾತಾ/ ಪಿಐಡಿ/ಸ.ನಂ	Hobli/village/Region/ Road/Khata/PID/Sy No.	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ ವಿಲ್ಲಾ/ರೋಹೌಸ್‌ಗಳ ನಿವೇಶನ ದರ	ಸ್ಥಳೀಯ /ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್/ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಸೂಪರ್ ಬಿಲ್ಡ್‌ಫ್ ಏರಿಯಾಗೆ ರೂ.ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
1	2	3	4	5	6	7
1	<p>ಗಾರ್ಡನ್ ಸ್ಕ್ವೇರ್ ವಸತಿ ಸಮುಚ್ಚಯ</p> <p>ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ ಹೋಬಳಿ, ಉತ್ತರಹಳ್ಳಿ ಗ್ರಾಮದ ಸ.ನಂ:55/1</p>	<p>GARDEN SQUARE Residential Apartment</p> <p>Bangalore Urban District, Bangalore South Taluk, Uttarahalli Hobli, Uttarahalli Village Sy No.55/1</p>			46,000	

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ಸರ್ಜಾಪುರ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
1	<p>ಅಸ್ಸೆಟ್ಸ್ ಇನ್‌ಸ್ಪೈರಾ ಮೆಲೋಡೀಸ್ ಆಫ್ ಲೈಫ್ ವಸತಿ ಬಡಾವಣೆ</p> <p>ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚೂಡಸಂದ್ರ ಗ್ರಾಮದ ಸ.ನಂ. 2/1, 2/2, 4, 5, 7, 8/1, 8/2, 8/3, 9, 10, 13/2, 13/3, 14/1, 14/2, 14/3, 15/1, 15/2, 15/3, 16, 17/1, 86/1, 86/3, 86/4 ಮತ್ತು ರಾಯಸಂದ್ರ ಗ್ರಾಮದ ಸ.ನಂ:120/1, 120/3, 120/4</p>	<p>ASSETZ INSPIRA MELODIES OF LIFE Residential Layout</p> <p>Bangalore Urban District, Anekal Taluk, Sarjapura Hobli, Chudasandra Village Sy No. 2/1, 2/2, 4, 5, 7, 8/1, 8/2, 8/3, 9, 10, 13/2, 13/3, 14/1, 14/2, 14/3, 15/1, 15/2, 15/3, 16, 17/1, 86/1, 86/3, 86/4 & Rayasandra Village Sy No. 120/1, 120/3, 120/4</p>	55,000			

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀ.ಜಿ.ವಿ.ಯಶೋಧರ
ಸದಸ್ಯ ಕಾರ್ಯದರ್ಶಿಗಳು,
ಕೇಂದ್ರ ಮೌಲ್ಯ ಮಾಪನ ಸಮಿತಿ
ಬೆಂಗಳೂರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆ

ಹೊಸ ಸೇರ್ಪಡೆಗಳ ಅಧಿಸೂಚನೆ

ಸಂಖ್ಯೆ:ನೋ&ಮು/ಸಿವಿಸಿ/99/2023-24, ಬೆಂಗಳೂರು, ದಿನಾಂಕ:06.06.2025

ವಿಷಯ: 2023-24 ನೇ ಸಾಲಿನ ರಾಜಾಜಿನಗರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ಹೊಸ ಸೇರ್ಪಡೆ)ಕುರಿತು.

ಉಲ್ಲೇಖ:1. ಅಧಿಸೂಚನೆ ಸಂಖ್ಯೆ: ನೋ&ಮು/ಸಿವಿಸಿ /99/2023-24, ಬೆಂಗಳೂರು, ದಿನಾಂಕ:27.09.2023.

2. ದಿನಾಂಕ:17.03.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

3. ದಿನಾಂಕ:28.05.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

2023-24 ನೇ ಸಾಲಿನಲ್ಲಿ ದಿನಾಂಕ:30.09.2023 ರಂದು ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಅಧಿಕೃತವಾಗಿ ಪ್ರಕಟವಾದ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಗೆ ಸ್ಥಿರಾಸ್ತಿಗಳ ಹೊಸ ಸೇರ್ಪಡೆಗಳ ಪ್ರಾಥಮಿಕ ಅಧಿಸೂಚನೆಯನ್ನು ಉಲ್ಲೇಖ (2) ರ ಕರ್ನಾಟಕ ಮುದ್ರಾಂಕ ಕಾಯ್ದೆ, 1957 ಕಲಂ 45(B) ರಡಿ ಸ್ಥಾಪಿತವಾದ ಸಿವಿಸಿ ಹಾಗೂ ಕರ್ನಾಟಕ ಮುದ್ರಾಂಕ (ಸಿವಿಸಿ 2003) ಸಭೆಯ ನಡಾವಳಿಯನ್ವಯ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಭಾಗ-III ರಲ್ಲಿ ದಿನಾಂಕ:21.03.2025 ರಂದು ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಆಕ್ಷೇಪಣೆ / ಸಲಹೆ / ಸೂಚನೆಗಳನ್ನು ಸಲ್ಲಿಸುವಂತೆ ಪ್ರಕಟಿಸಲಾಗಿತ್ತು. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದಿಂದ, ಉಲ್ಲೇಖ (3) ರ ದಿನಾಂಕ:28.05.2025 ರಂದು ನಡೆದ ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯಲ್ಲಿ ಸರ್ವಾನುಮತ ತೀರ್ಮಾನದನ್ವಯ ಪ್ರಸ್ತುತ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ, ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ಕಾಚರಕನಹಳ್ಳಿ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
ಕ್ರ. ಸಂ	ಹೋಬಳಿ/ಗ್ರಾಮ/ಪ್ರದೇಶ/ರಸ್ತೆ/ಖಾತಾ/ ಪಿಐಡಿ/ಸ.ನಂ	Hobli/village/Region/Road/Khata/PID/Sy No.	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ ವಿಲ್ಲಾ/ರೋಹೌಸ್‌ಗಳ ನಿವೇಶನದರ	ಸ್ಥಳೀಯ /ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್/ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಸೂಪರ್ ಬಿಲ್ಡ್‌ಫ್ ಎರಿಯಾಗೆ ರೂ.ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
1	2	3	4	5	6	7
1	<p>ಸೈ ಹೈಟ್ಸ್ ಶಾಂತಿನಿಕೇತನ ವಸತಿ ಸಮುಚ್ಚಯ</p> <p>ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಉತ್ತರ ತಾಲ್ಲೂಕು, ಕಸಬಾ ಹೋಬಳಿ, ಕಾಡುಗೊಂಡನಹಳ್ಳಿ ಗ್ರಾಮ, ನಾಗವಾರ ಮುಖ್ಯ ರಸ್ತೆ, ಮುನಿಸಿಪಲ್ ಸಂಖ್ಯೆ:41 (ಹೊಸದು), ಪಿ.ಐ.ಡಿ. ನಂ.94-43-41, ವಾರ್ಡ್ ನಂ.94</p>	<p>SKY HEIGHT SHANTHINIKETANA Residential Apartment</p> <p>Bangalore Urban District, Bangalore Rural Taluk, Kasaba Hobli, Kadugondanahalli Village, Nagavara Main Road, Municipal No.41 (New), PID No.94-43-41, Ward No.94</p>			43,000	

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀ.ಜೆ.ವಿ.ಯಶೋಧರ
ಸದಸ್ಯ ಕಾರ್ಯದರ್ಶಿಗಳು,
ಕೇಂದ್ರ ಮೌಲ್ಯ ಮಾಪನ ಸಮಿತಿ
ಬೆಂಗಳೂರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆ

ಹೊಸ ಸೇರ್ಪಡೆಗಳ ಅಧಿಸೂಚನೆ

ಸಂಖ್ಯೆ:ನೋ&ಮು/ಸಿವಿಸಿ/99/2023-24, ಬೆಂಗಳೂರು, ದಿನಾಂಕ:06.06.2025

ವಿಷಯ: 2023-24 ನೇ ಸಾಲಿನ ರಾಮನಗರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ

ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ಹೊಸ ಸೇರ್ಪಡೆ)ಕುರಿತು.

ಉಲ್ಲೇಖ:1. ಅಧಿಸೂಚನೆ ಸಂಖ್ಯೆ: ನೋ&ಮು/ಸಿವಿಸಿ /99/2023-24, ಬೆಂಗಳೂರು, ದಿನಾಂಕ:27.09.2023.

2. ದಿನಾಂಕ:17.03.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

3. ದಿನಾಂಕ:28.05.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

2023-24 ನೇ ಸಾಲಿನಲ್ಲಿ ದಿನಾಂಕ:30.09.2023 ರಂದು ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಅಧಿಕೃತವಾಗಿ ಪ್ರಕಟವಾದ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಗೆ ಸ್ಥಿರಾಸ್ತಿಗಳ ಹೊಸ ಸೇರ್ಪಡೆಗಳ ಪ್ರಾಥಮಿಕ ಅಧಿಸೂಚನೆಯನ್ನು ಉಲ್ಲೇಖ (2) ರ ಕರ್ನಾಟಕ ಮುದ್ರಾಂಕ ಕಾಯ್ದೆ, 1957 ಕಲಂ 45(B) ರಡಿ ಸ್ಥಾಪಿತವಾದ ಸಿವಿಸಿ ಹಾಗೂ ಕರ್ನಾಟಕ ಮುದ್ರಾಂಕ (ಸಿವಿಸಿ 2003) ಸಭೆಯ ನಡಾವಳಿಯನ್ವಯ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಭಾಗ-III ರಲ್ಲಿ ದಿನಾಂಕ:21.03.2025 ರಂದು ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಆಕ್ಷೇಪಣೆ / ಸಲಹೆ / ಸೂಚನೆಗಳನ್ನು ಸಲ್ಲಿಸುವಂತೆ ಪ್ರಕಟಿಸಲಾಗಿತ್ತು. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದಿಂದ, ಉಲ್ಲೇಖ (3) ರ ದಿನಾಂಕ:28.05.2025 ರಂದು ನಡೆದ ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯಲ್ಲಿ ಸರ್ವಾನುಮತ ತೀರ್ಮಾನದನ್ವಯ ಪ್ರಸ್ತುತ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ, ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ಕನಕಪುರ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
ಕ್ರ. ಸಂ	ಹೋಬಳಿ/ಗ್ರಾಮ/ಪ್ರದೇಶ/ರಸ್ತೆ/ಖಾತಾ/ ಪಿಐಡಿ/ಸ.ನಂ	Hobli/village/Region/Road/Khata/PID/Sy No.	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ ವಿಲ್ಲಾ/ರೋ ಹೌಸ್‌ಗಳ ನಿವೇಶನ ದರ	ಸ್ಥಳೀಯ /ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್/ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಸೂಪರ್ ಬಿಲ್ಡ್‌ಫ್ ಏರಿಯಾಗೆ ರೂ.ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
1	2	3	4	5	6	7
1	ಮಹದೇಶ್ವರ ಬಡಾವಣೆ ವಸತಿ ಬಡಾವಣೆ ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕು, ಹಾರೋಹಳ್ಳಿ ಹೋಬಳಿ, ಹಾರೋಹಳ್ಳಿ ಗ್ರಾಮದ ಸ.ನಂ. 176/2	MAHADESHWARA BADAVANE Residential Layout Ramanagara District, Kanakapura Taluk, Harohalli Hobli, Harohalli Village Sy No.176/2	16,000			
2	ಕೇತೋಹಳ್ಳಿ ಗ್ರಾಮ ಬಿ.ಎಂ. ರಸ್ತೆಗೆ ಹೊಂದಿಕೊಂಡಿರುವ ಸ.ನಂ.115, 116, 117, 120, 121, 124, 129, 130, 131, 132, 133, 139/5, 139/6, 140/2, 140/3 & 140/4	Kethohalli Village, B.M. Road Attached Sy No. 115, 116, 117, 120, 121, 124, 129, 130, 131, 132, 133, 139/5, 139/6, 140/2, 140/3 & 140/4				170

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀ.ಜಿ.ವಿ.ಯಶೋಧರ
ಸದಸ್ಯ ಕಾರ್ಯದರ್ಶಿಗಳು,
ಕೇಂದ್ರ ಮೌಲ್ಯ ಮಾಪನ ಸಮಿತಿ
ಬೆಂಗಳೂರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆ

ಹೊಸ ಸೇರ್ಪಡೆಗಳ ಅಧಿಸೂಚನೆ

ಸಂಖ್ಯೆ:ನೋ&ಮು/ಸಿವಿಸಿ/99/2023-24, ಬೆಂಗಳೂರು, ದಿನಾಂಕ:06.06.2025

ವಿಷಯ: 2023-24 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ಹೊಸ ಸೇರ್ಪಡೆ)ಕುರಿತು.

ಉಲ್ಲೇಖ:1. ಅಧಿಸೂಚನೆ ಸಂಖ್ಯೆ: ನೋ&ಮು/ಸಿವಿಸಿ /99/2023-24, ಬೆಂಗಳೂರು, ದಿನಾಂಕ:27.09.2023.

2. ದಿನಾಂಕ:17.03.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

3. ದಿನಾಂಕ:28.05.2025 ರಂದು ನಡೆದ ಸಿವಿಸಿ ಸಭಾ ನಡಾವಳಿ.

2023-24 ನೇ ಸಾಲಿನಲ್ಲಿ ದಿನಾಂಕ:30.09.2023 ರಂದು ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಅಧಿಕೃತವಾಗಿ ಪ್ರಕಟವಾದ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಗೆ ಸ್ಥಿರಾಸ್ತಿಗಳ ಹೊಸ ಸೇರ್ಪಡೆಗಳ ಪ್ರಾಥಮಿಕ ಅಧಿಸೂಚನೆಯನ್ನು ಉಲ್ಲೇಖ (2) ರ ಕರ್ನಾಟಕ ಮುದ್ರಾಂಕ ಕಾಯ್ದೆ, 1957 ಕಲಂ 45(B) ರಡಿ ಸ್ಥಾಪಿತವಾದ ಸಿವಿಸಿ ಹಾಗೂ ಕರ್ನಾಟಕ ಮುದ್ರಾಂಕ (ಸಿವಿಸಿ 2003) ಸಭೆಯ ನಡಾವಳಿಯನ್ವಯ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ ಭಾಗ-III ರಲ್ಲಿ ದಿನಾಂಕ:21.03.2025 ರಂದು ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಆಕ್ಷೇಪಣೆ / ಸಲಹೆ / ಸೂಚನೆಗಳನ್ನು ಸಲ್ಲಿಸುವಂತೆ ಪ್ರಕಟಿಸಲಾಗಿತ್ತು. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದಿಂದ, ಉಲ್ಲೇಖ (3) ರ ದಿನಾಂಕ:28.05.2025 ರಂದು ನಡೆದ ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯಲ್ಲಿ ಸರ್ವಾನುಮತ ತೀರ್ಮಾನದನ್ವಯ ಪ್ರಸ್ತುತ ಕರ್ನಾಟಕ ವಿಶೇಷ ಇ-ರಾಜ್ಯ ಪತ್ರಿಕೆಯಲ್ಲಿ, ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025 ದೇವನಹಳ್ಳಿ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
ಕ್ರ. ಸಂ	ಹೋಬಳಿ/ಗ್ರಾಮ/ಪ್ರದೇಶ/ರಸ್ತೆ/ಖಾತಾ/ ಪಿಐಡಿ/ಸ.ನಂ	Hobli/village/Region/Road/Khata/PID/Sy No.	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರ ವಿಲ್ಲಾ/ರೋಡ್ ಹೌಸ್‌ಗಳ ನಿವೇಶನ ದರ	ಸ್ಥಳೀಯ /ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್/ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಗೆ ರೂ.ಗಳಲ್ಲಿ	ಪ್ರತಿ ಚ.ಮೀ ಸೂಪರ್ ಬಿಲ್ಡ್‌ಫ್ ಎರಿಯಾಗೆ ರೂ.ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
1	2	3	4	5	6	7
1	ನಾರ್ತ್‌ನ್ ಲೈಟ್ಸ್ ವಸತಿ ಬಡಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿ, ಮುಳ್ಳಿ ಅಮಾನಿಕೆರೆ ಗ್ರಾಮದ ಸ.ನಂ.35/2, 37/7, 38/3, 38/4, 38/5, 38/6, 41/1ಸಿ, 41/1ಡಿ, 41/1ಇ, 41/2, 41/3, 41/4, 41/5, 41/6, 41/7, 41/8, 41/9, 41/10, 42/2, 42/3, 42/4, 43/1, 43/2, 43/3, 43/4, 43/5, 43/6, 43/7, 44/1, 44/2, 52, 37/1, 37/3, 37/4, 37/5, 46, 47/1, 47/2, 48, 49, 50, 40/2, 40/3, 40/5, 36/1, 51, ಮತ್ತು ತಿಮ್ಮೇಗೌಡನ ಹೊಸಹಳ್ಳಿ ಗ್ರಾಮದ ಸ.ನಂ:2/1, 2/12, 49/1, 49/2, 48/12	NORTHERN LIGHTS Residential Layout Bangalore Rural District, Devanahalli Taluk, Kasaba Hobli, Mulli Amnikere Village Sy No. 35/2, 37/7, 38/3, 38/4, 38/5, 38/6, 41/1C, 41/1D, 41/1E, 41/2, 41/3, 41/4, 41/5, 41/6, 41/7, 41/8, 41/9, 41/10, 42/2, 42/3, 42/4, 43/1, 43/2, 43/3, 43/4, 43/5, 43/6, 43/7, 44/1, 44/2, 52, 37/1, 37/3, 37/4, 37/5, 46, 47/1, 47/2, 48, 49, 50, 40/2, 40/3, 40/5, 36/1, 51 & Timmegowdana Hosahalli Village Sy No. 2/1, 2/12, 49/1, 49/2, 48/12	31,000			

2	<p>ಮೇರುಶ್ರೀ ಸ್ವಾಮಿ ಆರ್ಚರ್ಡ್ಸ್ ವಸತಿ ಬಡಾವಣೆ</p> <p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿ, ರಾಯಸಂದ್ರ ಗ್ರಾಮದ ಸ.ನಂ.38/2, 38/3, ಹಾಗೂ 38/4</p>	<p>MERUSRI SWAMY ORCHARDS Residential Layout</p> <p>Bangalore Rural District, Devanahalli Taluk, Kasaba Hobli, Rayasandra Village Sy No. 38/2, 38/3 & 38/4</p>	51,000			
3	<p>ಬ್ರೀಗೇಡ್ ಓಸಿಸ್ ವಸತಿ ಬಡಾವಣೆ</p> <p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿ, ಲಕ್ಷ್ಮಿಪುರ ಗ್ರಾಮದ ಸ.ನಂ:2/2, 2/3, 2/4, 2/5, 3/1, 3/2, 3/3, 4/1, 4/2, 4/3, 4/4, 4/5, 4/6, 4/7, 5/1, 5/2, 5/3, 5/4, 5/5, 5/6, 6/1, 6/2, 6/3, 6/4, 6/5, 6/6, 6/8, 6/9, 6/10, 6/12, 6/13, 7/1, 7/2, 7/3, 7/4, 7/5, 7/6, 8/1, 8/2, 8/3, 8/4, 9/1, 9/2, 9/3, 9/4, 15/1, 16/1, 26/5, 26/7, 27/2, 27/3, 27/4, 27/5, 30/1, 31/9, 31/10, 60, 61, 62, 63, 2/1, 6/7, 6/11, 7/8, 7/7, 26/8, 26/9, 27/1, 31/8</p>	<p>BRIGADE OASIS Residential Layout</p> <p>Bangalore Rural District, Devanahalli Taluk, Kasaba Hobli, Lakshmipura Village Sy No. 2/2, 2/3, 2/4, 2/5, 3/1, 3/2, 3/3, 4/1, 4/2, 4/3, 4/4, 4/5, 4/6, 4/7, 5/1, 5/2, 5/3, 5/4, 5/5, 5/6, 6/1, 6/2, 6/3, 6/4, 6/5, 6/6, 6/8, 6/9, 6/10, 6/12, 6/13, 7/1, 7/2, 7/3, 7/4, 7/5, 7/6, 8/1, 8/2, 8/3, 8/4, 9/1, 9/2, 9/3, 9/4, 15/1, 16/1, 26/5, 26/7, 27/2, 27/3, 27/4, 27/5, 30/1, 31/9, 31/10, 60, 61, 62, 63, 2/1, 6/7, 6/11, 7/8, 7/7, 26/8, 26/9, 27/1, 31/8</p>	36,000			
4	<p>ಶ್ರವಂತಿ ನಾರತ್ಹೋನ್ ವಸತಿ ಬಡಾವಣೆ</p> <p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿ, ಭಂಡರಾಮನಹಳ್ಳಿ ಗ್ರಾಮದ ಸ.ನಂ:28 ಮತ್ತು 29</p>	<p>SHRAVANTHI NORTHONE Residential Layout</p> <p>Bangalore Rural District, Devanahalli Taluk, Kasaba Hobli, Bhandaramanahalli Village Sy No.28 & 29</p>	32,000			

ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025						
ದೊಡ್ಡಬಳ್ಳಾಪುರ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)						
1	<p>ಹಿಲ್ವಿವ್ ಫೇಸ್-2 ವಸತಿ ಬಡಾವಣೆ</p> <p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೊಬಗೆರೆ ಹೋಬಳಿ, ದಂಡು ದಾಸಕೋಡಿಗೇಹಳ್ಳಿ ಗ್ರಾಮದ ಸ.ನಂ:63/2ಬಿ2 (ಹಳೇ ಸ.ನಂ. 63/2ಬಿ), 63/3, 68/2, 70, 71/1 (ಹಳೇ ಸ.ನಂ 71), 71/2, 71/3, 81, 82/1, 82/2, 83/2 ಮತ್ತು 84</p>	<p>HILLVIEW PHASE-2 Residential Layout</p> <p>Bangalore Rural District, Doddaballapura Taluk, Tobagere Hobli, Dundudasakodigehalli Village Sy No. 63/2B2 (Old Sy No.63/2B), 63/3, 68/2, 70, 71/1 (Old Sy No.71), 71/2, 71/3, 81, 82/1, 82/2, 83/2 & 84</p>	13,500			
2	<p>ಮೈತ್ರಿ ಎತರ್ ವಸತಿ ಬಡಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ತೊಬಗೆರೆ ಹೋಬಳಿ, ಆಚಾರ್ಲಹಳ್ಳಿ ಗ್ರಾಮದ ಸ.ನಂ:1/2, 1/1ಎ, 2/10 (ಹಳೇ ಸ.ನಂ.2/1ಎ1), 2/11 (ಹಳೇ ಸ.ನಂ.2/1ಎ1), 2/12 (ಹಳೇ ಸ.ನಂ.2/1ಎ1), ಹಾಗೂ ಮಾಚಗೊಂಡನಹಳ್ಳಿ ಗ್ರಾಮದ ಸ.ನಂ:14/2 ಮತ್ತು 14/6</p>	<p>MYTHREYI AETHER Residential Layout Bangalore Rural District, Doddaballapura Taluk, Tubagere Hobli, Acharlahalli Village Sy No. /2, 1/1A, 2/10 (Old Sy No.2/1A1), 2/11 (Old Sy No.2/1A1), 2/12 Old Sy No.2/1A1) & Machagondanahalli Village Sy No.14/2 & 14/6</p>	14,000			
3	<p>ಹೊಸಡಿಯ ಗಾರ್ಡನ್ ಸಿಟಿ ವಸತಿ ಸಮುಚ್ಚಯ</p> <p>ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ಕಸಬಾ ಹೋಬಳಿ, ಹೊಸಹುಡ್ಯ ಗ್ರಾಮದ ಸ.ನಂ.33</p>	<p>OSADIA GARDEN CITY Residential Apartment</p> <p>Bangalore Rural District, Doddaballapura Taluk, Kasaba Hobli, Hosahudya Village Sy No.33</p>			32,000	

4	<p>ರೈಕಾ ಸಿಲಿಕಾನ್ ಫೈರ್‌ವರ್ತ್ ವಸತಿ ಬಡಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ಕಸಬಾ ಹೋಬಳಿ, ರಘುನಾಥಪುರ ಗ್ರಾಮದ ಸ.ನಂ.135/2 (ಹಳೇ ಸರ್ವೆ ನಂ. 135/ಪಿ), ಮತ್ತು 135/2 (ಹಳೇ ಸರ್ವೆ ನಂ. 136/ಪಿ)</p>	<p>RYCCA SILCON FAIRWORTH Residential Layout Bangalore Rural District, Devanahalli Taluk, Kasaba Hobli, Raghunathapura Village Sy No. 135/2 (Old Sy No.135/P), 135/2 (Old Sy No.136/P)</p>	24,000			
<p>ಸಂಖ್ಯೆ:ನೋ.ಮು/ಸಿವಿಸಿ/99/2023-24, ಬೆಂಗಳೂರು. ಹೊಸ ಸೇರ್ಪಡೆಗಳ ಅಧಿಸೂಚನೆ ದಿನಾಂಕ:06.06.2025</p>						
<p>ಹೊಸಕೋಟೆ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರ ಪಟ್ಟಿ (ಹೊಸ ಸೇರ್ಪಡೆಗಳು)</p>						
1	<p>ಜೆಆರ್ ಎಸ್‌ಟೀಆರ್‌ಆರ್ ಎನ್ಕೇವ್ ವಸತಿ ಬಡಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಚಿಕ್ಕಗಟ್ಟಿಗನಬ್ಬೆ ಗ್ರಾಮದ ಸ.ನಂ:1/2, 1/8, 1/10, 1/11, ಮತ್ತು 1/12</p>	<p>JR STRR ENCLAVE Residential Layout Bangalore Rural District, Hosakote Taluk, Kasaba Hobli, Chikkagattiganabbe Village Sy No. 1/2, 1/8, 1/10, 1/11 & 1/12</p>	17,500			
2	<p>ಜೆಆರ್ ಒನ್ ಈಸ್ಟ್ ವಸತಿ ಬಡಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಸರ್ಕಾರಗುಟ್ಟಹಳ್ಳಿ ಗ್ರಾಮದ ಸ.ನಂ:73/3, ಹಾಗೂ ಪೆತ್ತನಹಳ್ಳಿ ಗ್ರಾಮದ ಸ.ನಂ:92/1, 92/4, 93/2, 93/3, 93/4, 93/5, 93/6, 93/7, 93/8, 93/9, 93/10, 93/11, 93/12, 95/1, 95/2, 95/3, 95/4, 96/1, 96/2, 96/3, 96/4, 96/5, 96/6, 96/7, 96/8, ಮತ್ತು 96/5</p>	<p>JR ONE EAST Residential Layout Bangalore Rural District, Hosakote Taluk, Kasaba Hobli, Sarkaraguttahalli Village Sy No.73/3 & Pettanahalli Village Sy No. 92/1, 92/4, 93/2, 93/3, 93/4, 93/5, 93/6, 93/7, 93/8, 93/9, 93/10, 93/11, 93/12, 95/1, 95/2, 95/3, 95/4, 96/1, 96/2, 96/3, 96/4, 96/5, 96/6, 96/7, 96/8 & 96/5</p>	22,000			

3	ಲ್ಯಾಪ್ ಆಫ್ ನೇಚರ್ ವಸತಿ ಬಡಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಜಡಿಗೇನಹಳ್ಳಿ ಹೋಬಳಿ, ಕೋಡಿಹಳ್ಳಿ ಗ್ರಾಮದ ಸ.ನಂ:140/6, 141/6, 141/7, 142/6, 142/7	LAP OF NATURE Residential Layout Bangalore Rural District, Hosakote Taluk, Jadigenahalli Hobli, Kodihalli Village Sy No. 140/6, 141/6, 141/7, 142/6, 142/7	22,000			
----------	---	---	---------------	--	--	--

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀ.ಜಿ.ವಿ.ಯಶೋಧರ
ಸದಸ್ಯ ಕಾರ್ಯದರ್ಶಿಗಳು,
ಕೇಂದ್ರ ಮೌಲ್ಯ ಮಾಪನ ಸಮಿತಿ
ಬೆಂಗಳೂರು.